



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೦೪, ನವೆಂಬರ್, ೨೦೨೪(ಕಾರ್ತಿಕ, ೧೩, ಶಕವರ್ಷ, ೧೯೪೬) BENGALURU, MONDAY, 04, NOVEMBER, 2024(KARTHIKA, 13, SHAKAVARSHA, 1946)	ಸಂ. ೫೨೧ No. 521
-----------------------	--	--------------------

ಕರ್ನಾಟಕ ಸರ್ಕಾರ
ಜಿಲ್ಲಾಧಿಕಾರಿಗಳ ಕಾರ್ಯಾಲಯ, ದಾವಣಗೆರೆ ಜಿಲ್ಲೆ

ನಂ.ರಾಚು.ಸಿಆರ್.41/2024-25

ದಿನಾಂಕ:04.11.2024

ಅಧಿಸೂಚನೆ

ಪ್ರಪತ್ರ-1

(ನಿಯಮ 8(1) ನೋಡಿ)

1964 ರ ಕರ್ನಾಟಕ ಪುರಸಭೆಗಳ ಅಧಿನಿಯಮದ ಉಪಬಂಧಗಳ ಅಡಿಯಲ್ಲಿ ಸ್ಥಾಪಿತವಾದ ಜಗಳೂರು ಪಟ್ಟಣ ಪಂಚಾಯಿತಿಯ ಈ ಕೆಳಕಂಡ ವಾರ್ಡಿಗೆ ಚುನಾಯಿತ ಸದಸ್ಯರಾದ ಶ್ರೀ ಬಿ.ಟಿ. ರವಿಕುಮಾರ್ ಬಿನ್ ತಿಮ್ಮಾರೆಡ್ಡಿ, ಇವರನ್ನು ಮಾನ್ಯ ಉಚ್ಚ ನ್ಯಾಯಾಲಯದ ಡಬ್ಲ್ಯೂ.ಪಿ.803/2019ಸಿ ಡಬ್ಲ್ಯೂ.668/2019ರ ದಿನಾಂಕ: 03.07.2024ರ ಆದೇಶದಂತೆ ಸದಸ್ಯತ್ವವನ್ನು ಅನುರ್ಜಿತಗೊಳಿಸಿ ಆದೇಶಿಸಲಾಗಿರುತ್ತದೆ. ಇದರನ್ವಯ ತೆರವಾಗಿರುವ ಸ್ಥಾನವನ್ನು ತುಂಬಲು ಉಪಚುನಾವಣೆ ನಡೆಸಬೇಕಾಗಿರುತ್ತದೆ.

ಕ್ರ.ಸಂ	ವಾರ್ಡಿನ ಸಂಖ್ಯೆ ಹಾಗೂ ಹೆಸರು	ಪ್ರವರ್ಗ/ಮೀಸಲಾತಿ
1	9- ಅಶ್ವತ್ ಬಡಾವಣೆ	ಹಿಂದುಳಿದ ವರ್ಗ ಬ

ಕರ್ನಾಟಕ ಪುರಸಭೆಗಳ (ಕೌನ್ಸಿಲರುಗಳ ಚುನಾವಣೆ) ನಿಯಮಗಳು 1977 ರ ನಿಯಮ 8ರ ಪ್ರಕಾರ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಭಾ.ಆ.ಸೇ ಆದ ನಾನು ಈ ಕೆಳಕಂಡಂತೆ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ನಿಗದಿಪಡಿಸಿರುತ್ತೇನೆ.

1	ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ	11.11.2024 (ಸೋಮವಾರ)
2	ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ	12.11.2024 (ಮಂಗಳವಾರ)
3	ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ	14.11.2024 (ಗುರುವಾರ)
4	ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ, ದಿನ (ಸಮಯ ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗೆ)	23.11.2024 (ಶನಿವಾರ)
5	ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ	26.11.2024 (ಮಂಗಳವಾರ)

(ಗಂಗಾಧರಸ್ವಾಮಿ ಜಿ.ಎಂ, ಭಾ.ಆ.ಸೇ)
ಜಿಲ್ಲಾಧಿಕಾರಿಗಳು,
ದಾವಣಗೆರೆ